



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೧ Part - I	ಬೆಂಗಳೂರು, ಮಂಗಳವಾರ, ೩೦, ಮೇ, ೨೦೨೩ (ಜೈಷ್ಠ, ೦೯, ಶಕವರ್ಷ, ೧೯೪೫) BENGALURU, TUESDAY, 30, MAY, 2023 (JYEISHTA, 09, SHAKAVARSHA, 1945)	ಸಂ. ೨೦೮ No. 208
---------------------	--	--------------------

ಕರ್ನಾಟಕ ಸರ್ಕಾರದ ನಡವಳಿಗಳು

ವಿಷಯ: 2023-24 ನೇ ಸಾಲಿನಲ್ಲಿ ಮಾಡುವ ಸರ್ಕಾರಿ ನೌಕರರ
ಸಾರ್ವತ್ರಿಕ ವರ್ಗಾವಣೆ ಮಾರ್ಗಸೂಚಿಗಳು.

ಓದಲಾಗಿದೆ:

ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 22 ಸೇನೌವ 2013, ದಿನಾಂಕ: 07.06.2013.

ಪ್ರಸ್ತಾವನೆ:

ಮೇಲೆ ಓದಲಾದ ಸರ್ಕಾರದ ಆದೇಶದಲ್ಲಿ ಸರ್ಕಾರಿ ನೌಕರರ ವರ್ಗಾವಣೆ ಕುರಿತಂತೆ
ವಿಸ್ತೃತವಾದ ಮಾರ್ಗಸೂಚಿಗಳನ್ನು ನೀಡಲಾಗಿದೆ. ಈ ಮಾರ್ಗಸೂಚಿಗಳ ಪ್ರಕಾರ ಸರ್ಕಾರಿ ನೌಕರರ
ವರ್ಗಾವಣೆಗಳನ್ನು ಪ್ರತಿ ವರ್ಷ ಮೇ ಮತ್ತು ಜೂನ್ ತಿಂಗಳುಗಳಲ್ಲಿ ಮಾತ್ರ ಸದರಿ
ಮಾರ್ಗಸೂಚಿಗಳಲ್ಲಿರುವ ಷರತ್ತುಗಳಿಗೊಳಪಟ್ಟು ಮಾಡಬಹುದಾಗಿದೆ.

2023-24ನೇ ಸಾಲಿಗೆ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ವರ್ಗದ
ಅಧಿಕಾರಿ/ನೌಕರರಿಗೆ ಅನ್ವಯವಾಗುವಂತೆ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ
ಬಲದ ಶೇಕಡಾ 6ರಷ್ಟನ್ನು ಮೀರದಂತೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ
ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಲು ನಿರ್ಧರಿಸಿರುವುದರಿಂದ ಸರ್ಕಾರವು ಈ ಕೆಳಕಂಡಂತೆ
ಆದೇಶಿಸಿದೆ.

ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 7 ಸೇನೌವ 2023, ಬೆಂಗಳೂರು,

ದಿನಾಂಕ: 30.05.2023.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಮೇಲೆ ಓದಲಾದ ಸರ್ಕಾರಿ
ಆದೇಶದಲ್ಲಿ ನಮೂದಿಸಿರುವ ಷರತ್ತುಗಳಿಗೊಳಪಟ್ಟು, 2023-24ನೇ ಸಾಲಿಗೆ ಗ್ರೂಪ್-ಎ, ಗ್ರೂಪ್-ಬಿ,
ಗ್ರೂಪ್-ಸಿ ಮತ್ತು ಗ್ರೂಪ್-ಡಿ ವರ್ಗದ ಅಧಿಕಾರಿ/ನೌಕರರಿಗೆ ಅನ್ವಯವಾಗುವಂತೆ ಒಂದು ಜೇಷ್ಠತಾ
ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇಕಡಾ 6ರಷ್ಟನ್ನು ಮೀರದಂತೆ **ದಿನಾಂಕ: 01.06.2023**
ರಿಂದ ದಿನಾಂಕ: 15.06.2023ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ
ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಲಾಗಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ
ಮತ್ತು ಅವರ ಹೆಸರಿನಲ್ಲಿ,
(ಹೇಮಲತ ಜಿ.)

ಸರ್ಕಾರದ ಅಧೀನ ಕಾರ್ಯದರ್ಶಿ (ಪ್ರ.),
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ,
(ಸೇವಾ ನಿಯಮಗಳು-1)

ಮುದ್ರಕರು ಹಾಗೂ ಪ್ರಕಾಶಕರು:- ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ, ಸರ್ಕಾರಿ ಕೇಂದ್ರ ಮುದ್ರಣಾಲಯ, ಬೆಂಗಳೂರು